



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಶುಕ್ರವಾರ, ೨೦, ಡಿಸೆಂಬರ್, ೨೦೨೪(ಮಾರ್ಗಶಿರ, ೨೯, ಶಕವರ್ಷ, ೧೯೪೬) BENGALURU, FRIDAY, 20, DECEMBER, 2024(MARGASHIRA, 29, SHAKAVARSHA, 1946)	ಸಂ. ೬೨೦ No. 620
---------------------	--	--------------------

## ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: Procurement Reforms Review Committee ಯನ್ನು ಪುನರ್ ರಚಿಸುವ ಕುರಿತು

- ಓದಲಾಗಿದೆ:
- ಅಧಿಸೂಚನೆ ಸಂಖ್ಯೆ: ಸಂವ್ಯ.ಶಾಇ ೨೯ ಶಾಸನ ೧೯೯೯, ದಿನಾಂಕ:13.12.2000
  - ಅಧಿಸೂಚನೆ ಸಂಖ್ಯೆ: ಲೋಇ 154 ಆಕೋ-III 2000 (ಭಾಗ-3), ದಿನಾಂಕ:24.10.2000
  - ಸರ್ಕಾರದ ಆದೇಶ ಸಂಖ್ಯೆ: PWD 258 FC/3 2008, ದಿನಾಂಕ:19.06.2008.
  - ಸರ್ಕಾರದ ಆದೇಶ ಸಂಖ್ಯೆ: ಆಇ 582 ವೆಚ್ಚ-12/2015, ದಿನಾಂಕ:19.08.2015.

ಪ್ರಸ್ತಾವನೆ:

ಮೇಲೆ ಓದಲಾದ ಕ್ರ.ಸಂ.1 ರ ಅಧಿಸೂಚನೆಯಲ್ಲಿ ಟೆಂಡರುಗಳನ್ನು ಆಹ್ವಾನಿಸುವ, ಪ್ರಕ್ರಿಯೆಗೊಳಪಡಿಸುವ ಮತ್ತು ಅಂಗೀಕರಿಸುವ ಕಾರ್ಯವಿಧಾನಗಳನ್ನು ಸರಳಗೊಳಿಸುವ ಮೂಲಕ ಸಂಗ್ರಹಣಾ ಸಂಸ್ಥೆಗಳು ಸರಕುಗಳ ಮತ್ತು ಸೇವೆಗಳ ಸಂಗ್ರಹಣಾ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಯುಕ್ತವಾಗಿರುವುದರಿಂದ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 ನ್ನು ಅನುಷ್ಠಾನಗೊಳಿಸಲಾಗಿದೆ.

ಮೇಲೆ ಓದಲಾದ ಕ್ರ.ಸಂ.2ರ ಅಧಿಸೂಚನೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 2000 ನ್ನು ರಚಿಸಲಾಗಿದೆ.

ಮೇಲೆ ಓದಲಾದ ಕ್ರ.ಸಂ.3 ರ ಸರ್ಕಾರಿ ಆದೇಶದಲ್ಲಿ ಕೆ.ಟಿ.ಪಿ.ಪಿ ಕಾಯ್ದೆ, 1999 ಮತ್ತು ನಿಯಮಗಳು 2000 ಕ್ಕೆ ಯಾವುದೇ ಮಾರ್ಪಾಡುಗಳನ್ನು ಮಾಡಬೇಕಾದಲ್ಲಿ, ಅಂತಹ ಪ್ರಸ್ತಾವನೆಗಳನ್ನು ಪರಾಮರ್ಶಿಸಿ ಸೂಕ್ತ ನಿರ್ಣಯ ಕೈಗೊಳ್ಳುವ ಸಲುವಾಗಿ Procurement Reforms Standing Committee ಯನ್ನು ರಚಿಸಲಾಗಿದೆ.

ಮೇಲೆ ಓದಲಾದ ಕ್ರ.ಸಂ.4 ರ ಸರ್ಕಾರಿ ಆದೇಶದಲ್ಲಿ e-Procurement Process, Standard Tender Document ಹಾಗೂ ಇತರೆ ಕೆಲವು ವಿಷಯಗಳಲ್ಲಿ ಉಂಟಾಗುತ್ತಿರುವ ತೊಂದರೆಗಳನ್ನು ಬಗೆಹರಿಸುವ ದೃಷ್ಟಿಯಿಂದ, Procurement Reforms Review Committee ಅನ್ನು ಸೃಜಿಸಲಾಗಿದೆ. ಈ ಸಮಿತಿಯನ್ನು ದಿನಾಂಕ:19.08.2015 ರಂದು ರಚಿಸಲಾಗಿದ್ದು, ಸುಮಾರು 9 ವರ್ಷಗಳು ಕಳೆದಿರುತ್ತದೆ. ಆದುದರಿಂದ Procurement Reforms Review Committee ಯನ್ನು ಪುನರ್ ರಚಿಸುವ ಅವಶ್ಯಕತೆ ಇರುತ್ತದೆ.

ಆದ್ದರಿಂದ, ಈ ಕೆಳಕಂಡಂತೆ ಆದೇಶ.

ಸರ್ಕಾರಿ ಆದೇಶ ಸಂಖ್ಯೆ: ಅಇ 611 ವೆಚ್ಚ-12/2023, ಬೆಂಗಳೂರು, ದಿನಾಂಕ:19.12.2024

ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, e-Procurement Process, Standard Tender Document, KTPP ಕಾಯಿದೆ ಮತ್ತು ನಿಯಮಗಳು ಹಾಗೂ ಇತರೆ ಕೆಲವು ವಿಷಯಗಳ ಕುರಿತು ಚರ್ಚಿಸಲು ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ Procurement Reforms Review Committee ನ್ನು ಪುನರ್ ರಚಿಸಲಾಗಿದೆ;

01	ಸರ್ಕಾರದ ಕಾರ್ಯದರ್ಶಿ (ಆ. ಮತ್ತು ಸಂ.), ಆರ್ಥಿಕ ಇಲಾಖೆ	ಅಧ್ಯಕ್ಷರು
02	ಸರ್ಕಾರದ ಉಪ ಕಾರ್ಯದರ್ಶಿ - III, ಆರ್ಥಿಕ ಇಲಾಖೆ	ಸದಸ್ಯರು
03	ಮುಖ್ಯ ಇಂಜಿನಿಯರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ	ಸದಸ್ಯರು
04	ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ (ಜಿ.ಪಂ.), ಆರ್ಥಿಕ ಇಲಾಖೆ	ಸದಸ್ಯರು
05	ಸರ್ಕಾರದ ಜಂಟಿ ಕಾರ್ಯದರ್ಶಿ(ತಾಂತ್ರಿಕ), ಜಲಸಂಪನ್ಮೂಲ ಇಲಾಖೆ	ಸದಸ್ಯರು
06	ಸರ್ಕಾರದ ಉಪ ಕಾರ್ಯದರ್ಶಿ (ಸಂಪರ್ಕ ಮತ್ತು ಕಟ್ಟಡ), ಲೋಕೋಪಯೋಗಿ ಇಲಾಖೆ	ಸದಸ್ಯರು
07	ಸರ್ಕಾರದ ಅಧೀನ ಕಾರ್ಯದರ್ಶಿ (ಸಂ.ಕೋ) ಆರ್ಥಿಕ ಇಲಾಖೆ	ಸದಸ್ಯ ಕಾರ್ಯದರ್ಶಿ

ಈ ಸಮಿತಿಯು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಕೆ.ಟಿ.ಪಿ.ವಿ. ಕಾಯ್ದೆ ಮತ್ತು ನಿಯಮಗಳಿಗೆ ಅವಶ್ಯಕ ತಿದ್ದುಪಡಿ ತರುವ ಬಗ್ಗೆ ಪರಾಮರ್ಶಿಸಿ, ಒಂದು ತಿಂಗಳ ಅವಧಿಯಲ್ಲಿ ವರದಿಯನ್ನು ತಯಾರಿಸಿ Procurement Reforms Standing Committee ಗೆ ನೀಡುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಕಾಂತಮ್ಮ ಎನ್.ಎಂ.)

ಸರ್ಕಾರದ ಅಧೀನ ಕಾರ್ಯದರ್ಶಿ  
ಆರ್ಥಿಕ ಇಲಾಖೆ (ಸಂಗ್ರಹಣಾ ಕೋಶ)